



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IVA	ಬೆಂಗಳೂರು, ಮಂಗಳವಾರ, ೨೫, ಜೂನ್, ೨೦೨೪(ಆಷಾಢ, ೦೪, ಶಕವರ್ಷ, ೧೯೪೬) BENGALURU, TUESDAY, 25, JUNE, 2024(ASHADHA, 04, SHAKAVARSHA, 1946)	ಸಂ. ೩೧೦ No. 310
-------------------------	---	--------------------

ಕರ್ನಾಟಕ ಸರ್ಕಾರ

ಸಂಖ್ಯೆ: ಆರ್ ಡಿ 10 ಎಲ್‌ಜಿಪಿ 2024

ಕರ್ನಾಟಕ ಸರ್ಕಾರದ ಸಚಿವಾಲಯ,
ಬಹುಮಹಡಿಗಳ ಕಟ್ಟಡ,
ಬೆಂಗಳೂರು, ದಿನಾಂಕ : 25.06.2024

ಅಧಿಸೂಚನೆ

ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978 (1979ರ ಕರ್ನಾಟಕ ಅಧಿನಿಯಮ 2) ರ 10ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ರಚಿಸಲು ಉದ್ದೇಶಿಸಿರುವಂಥ ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ನಿಯಮಗಳು, 1979 ಅನ್ನು ಮತ್ತಷ್ಟು ತಿದ್ದುಪಡಿ ಮಾಡಲು ಈ ಕೆಳಗಿನ ನಿಯಮಗಳ ಕರಡನ್ನು, ಪ್ರಕರಣ 10ರ ಮೂಲಕ ಅಗತ್ಯಪಡಿಸಲಾದಂತೆ 15 ದಿನಗಳ ಒಳಗಾಗಿ ಇದರಿಂದ ಬಾಧಿತವಾಗಿರುವ ಸಂಬಂಧಿಸಿದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆಗಳು ಅಥವಾ ಸಲಹೆಗಳನ್ನು ಆಹ್ವಾನಿಸಿ ದಿನಾಂಕ 12.03.2024 ರ ಕರ್ನಾಟಕ ರಾಜ್ಯಪತ್ರದ 4ನೇ ಎ ಭಾಗದಲ್ಲಿ ಪ್ರಕಟಿಸಿರುವುದರಿಂದ,

ಮತ್ತು ಈ ರಾಜ್ಯಪತ್ರವನ್ನು ದಿನಾಂಕ 12.03.2024 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ;

ಮತ್ತು ಮೇಲೆ ನಿರ್ದಿಷ್ಟಪಡಿಸಿದ ಅವಧಿಯೊಳಗೆ ರಾಜ್ಯ ಸರ್ಕಾರದಿಂದ ಆಕ್ಷೇಪಣೆಗಳು ಮತ್ತು ಸಲಹೆಗಳನ್ನು ಸ್ವೀಕರಿಸಿ ಪರಿಗಣಿಸಲಾಗಿದೆ;

ಆದ್ದರಿಂದ ಈಗ, ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978 (1979ರ ಕರ್ನಾಟಕ ಅಧಿನಿಯಮ 2)ರ 10ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ ಕರ್ನಾಟಕ ಸರ್ಕಾರವು ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1979 ರ ನಿಯಮಗಳನ್ನು ಈ ಕೆಳಗಿನಂತೆ ತಿದ್ದುಪಡಿ ಮಾಡುತ್ತದೆ, ಅವುಗಳೆಂದರೆ:-

ನಿಯಮಗಳು

1. ಹೆಸರು ಮತ್ತು ಪ್ರಾರಂಭ-(1) ಈ ನಿಯಮಗಳನ್ನು ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) (ತಿದ್ದುಪಡಿ) ನಿಯಮಗಳು, 2024 ಎಂದು ಕರೆಯತಕ್ಕದ್ದು.

(2) ಇವುಗಳು ಅಧಿಕೃತ ರಾಜಪತ್ರದಲ್ಲಿ ಅವುಗಳ ಅಂತಿಮ ಪ್ರಕಟಣೆಯ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. ಹೊಸ ನಿಯಮ 6ರ ಸೇರ್ಪಡೆ - ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ನಿಯಮಗಳು, 1979, (ಇದರಲ್ಲಿ ಇನ್ನುಮುಂದೆ ಸದರಿ ನಿಯಮಗಳೆಂದು ಉಲ್ಲೇಖಿಸಲಾಗಿದೆ) ರಲ್ಲಿ 5ನೇ ನಿಯಮದ ತರುವಾಯ ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"6. ಮಂಜೂರಾದ ಭೂಮಿಯ ವರ್ಗಾವಣೆ ಅಥವಾ ಸ್ವಾಧೀನತೆಗಾಗಿ ಅನುಮತಿ.-(1)

ಪ್ರಕರಣ 4ರ ಉಪಪ್ರಕರಣ (2)ರ ಉಪಬಂಧಗಳಡಿಯಲ್ಲಿ ಪೂರ್ವಾನುಮತಿ ಕೋರುವ ಯಾರೇ ಮಂಜೂರಾತಿ ಪಡೆದವನು ಅಥವಾ ಆತನ ಕಾನೂನು ಸಮ್ಮತ ವಾರಸುದಾರನು ನಮೂನೆ III ರಲ್ಲಿ ಅರ್ಜಿ ಸಲ್ಲಿಸತಕ್ಕದ್ದು.

(2) ಮಂಜೂರಾತಿ ಪಡೆದವನು ಅಥವಾ ಆತನ ಕಾನೂನುಸಮ್ಮತ ವಾರಸುದಾರನು ಭೂಮಿ ಇರುವ ಸಂಬಂಧಪಟ್ಟ ತಾಲ್ಲೂಕಿನ ತಹಶೀಲ್ದಾರನಿಗೆ ನಿರ್ದಿಷ್ಟ ನಮೂನೆಯಲ್ಲಿ ಭರ್ತಿಮಾಡಲಾದ ಅರ್ಜಿಯನ್ನು ಖುದ್ದಾಗಿ ಸಲ್ಲಿಸತಕ್ಕದ್ದು.

(3) ತಹಶೀಲ್ದಾರನು ತಾನು ಸೂಕ್ತವೆಂದು ಭಾವಿಸಬಹುದಾದಂಥ ವಿಚಾರಣೆಗಳನ್ನು ಮಾಡಿದ ತರುವಾಯ ಸಲ್ಲಿಸಲಾದ ದಸ್ತಾವೇಜುಗಳ ಸಂಪೂರ್ಣ ಪರಿಶೀಲನೆಯನ್ನು ನಡೆಸಿ ಮತ್ತು ಆ ವರದಿಯಲ್ಲಿ ತನ್ನ ಅಭಿಪ್ರಾಯಗಳನ್ನು ದಾಖಲಿಸಿ ಉಪವಿಭಾಗಾಧಿಕಾರಿಗೆ ಸಲ್ಲಿಸತಕ್ಕದ್ದು.

(4) ಉಪವಿಭಾಗಾಧಿಕಾರಿಯು (3)ನೇ ಉಪನಿಯಮದ ಅಡಿಯಲ್ಲಿ ವರದಿಯನ್ನು ಸ್ವೀಕರಿಸಿದ ತರುವಾಯ, ವರದಿಯನ್ನು ಪರ್ಯಾಲೋಚಿಸಿ, ಭೂಮಿಯ ವರ್ಗಾವಣೆಗಾಗಿ ಅನುಮತಿ ನೀಡಬಹುದೇ ಎಂಬ ಬಗ್ಗೆ ಜಿಲ್ಲಾಧಿಕಾರಿಯವರಿಗೆ ಶಿಫಾರಸ್ಸು ಮಾಡತಕ್ಕದ್ದು:

ಪರಂತು, ಉಪವಿಭಾಗಾಧಿಕಾರಿಯು ದಬ್ಬಾಳಿಕೆ, ತಪ್ಪು ನಿರೂಪಣೆ, ಮೋಸ ಅಥವಾ ಭೂಮಿಯ ತಪ್ಪು ಮೌಲ್ಯನಿರ್ಧರಣೆ ಇರುವುದನ್ನು ಖಚಿತಪಡಿಸಿಕೊಳ್ಳಲು ವಿಚಾರಣೆಯನ್ನು ನಡೆಸುವ ಅಧಿಕಾರ ಹೊಂದಿರತಕ್ಕದ್ದು ಮತ್ತು ಆತನು ಇವುಗಳಲ್ಲಿ ಯಾವುದೇ ಒಂದು ಇದೆಯೆಂಬುದನ್ನು ಮನಗಂಡರೆ ಭೂಮಿಯ ವರ್ಗಾವಣೆಗಾಗಿ ಅನುಮತಿ ನಿರಾಕರಿಸುವಂತೆ ಶಿಫಾರಸ್ಸು ಮಾಡತಕ್ಕದ್ದು.

(5) ಜಿಲ್ಲಾಧಿಕಾರಿಯು, ಉಪನಿಯಮ (4)ರ ಮೇರೆಗೆ ವರದಿಯನ್ನು ಸ್ವೀಕರಿಸಿದ ನಂತರ ಮತ್ತು ದಸ್ತಾವೇಜುಗಳು ಹಾಗೂ ವರದಿಗಳನ್ನು ಪರಿಶೀಲಿಸಿದ ನಂತರ, ಕಂದಾಯ ಆಯುಕ್ತರಿಗೆ ಭೂಮಿಯ ವರ್ಗಾವಣೆಯ ಕುರಿತ ಅನುಮತಿಯ ಅರ್ಜಿಯನ್ನು ತಮ್ಮ ಶಿಫಾರಸ್ಸುಗಳೊಂದಿಗೆ ಸಲ್ಲಿಸತಕ್ಕದ್ದು.

(6) ಕಂದಾಯ ಆಯುಕ್ತರು ಉಪನಿಯಮ (5)ರ ಮೇರೆಗೆ ವರದಿಯನ್ನು ಸ್ವೀಕರಿಸಿದ ನಂತರ, ಅರ್ಜಿಯನ್ನು ಪರಿಷ್ಕರಿಸಿ, ಭೂಮಿಯ ವರ್ಗಾವಣೆಗೆ ಸರ್ಕಾರದ ಅನುಮತಿ / ನಿರ್ಧಾರಕ್ಕಾಗಿ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿ (ಕಂದಾಯ) ಯವರಿಗೆ ಭೂಮಿಯ ವರ್ಗಾವಣೆಯ ಅನುಮತಿ ಕುರಿತ ಎಲ್ಲಾ ಅರ್ಜಿಗಳನ್ನು ತಮ್ಮ ಶಿಫಾರಸ್ಸುಗಳೊಂದಿಗೆ ಸಲ್ಲಿಸತಕ್ಕದ್ದು.

(7) ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿ (ಕಂದಾಯ)ಯವರು, ಉಪನಿಯಮ (6)ರ ಮೇರೆಗೆ ಅರ್ಜಿಯನ್ನು ಸ್ವೀಕರಿಸಿದ ನಂತರ ಮತ್ತು ತಹಶೀಲ್ದಾರರು ಸಲ್ಲಿಸಿದ ವರದಿಯನ್ನು ಹಾಗೂ ಉಪವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಮತ್ತು ಕಂದಾಯ ಆಯುಕ್ತರು ಸಲ್ಲಿಸಿದ ಶಿಫಾರಸ್ಸುಗಳನ್ನು ಪರಿಶೀಲಿಸಿದ ಮೇಲೆ, ಸರ್ಕಾರದ ಅನುಮತಿ/ ಅನುಮೋದನೆ/ ನಿರ್ಧಾರವನ್ನು ಪಡೆದ ನಂತರ, ರಾಜ್ಯ ಸರ್ಕಾರದ ಪರವಾಗಿ ಅನುಮತಿ/ಅನುಮೋದನೆ/ನಿರ್ಧಾರವನ್ನು ಕಂದಾಯ ಆಯುಕ್ತರಿಗೆ ತಿಳಿಸತಕ್ಕದ್ದು.

(8) ಭೂಮಿಯ ವರ್ಗಾವಣೆಗೆ ಅನುಮೋದನೆಯನ್ನು ಪಡೆದ ಮೇಲೆ, ಕಂದಾಯ ಆಯುಕ್ತರು ಭೂಮಿಯ ವರ್ಗಾವಣೆಗಾಗಿ ಅಗತ್ಯ ಅನುಮತಿಯನ್ನು ನೀಡಿ ಆದೇಶವನ್ನು ಹೊರಡಿಸತಕ್ಕದ್ದು.

(9) ಕಂದಾಯ ಆಯುಕ್ತರು ಉಪನಿಯಮ (8) ರಡಿ ಅಗತ್ಯ ಅನುಮತಿಯನ್ನು ನೀಡಿರುವಲ್ಲಿ, ಉಪವಿಭಾಗಾಧಿಕಾರಿಯು ಭೂಮಿಯ ವರ್ಗಾವಣೆಗೆ ಅನುವಾಗುವಂತೆ ಸದರಿ ಭೂಮಿಯಿಂದ ಪಿಟಿಸಿಎಲ್ ನಿಶಾನೆಯನ್ನು ತೆಗೆದು ಹಾಕತಕ್ಕದ್ದು.

(10) ಭೂ ವರ್ಗಾವಣೆಗೆ ಅನುಮತಿಯನ್ನು ನೀಡಿರುವ ಅಥವಾ ಅನುಮತಿಯನ್ನು ನಿರಾಕರಿಸಿರುವ ಕಂದಾಯ ಆಯುಕ್ತರ ಆದೇಶದಿಂದ ಬಾಧಿತನಾದ ಯಾರೇ ವ್ಯಕ್ತಿಯು, ಅಂಥ ಆದೇಶವನ್ನು ಹೊರಡಿಸಿದ ದಿನಾಂಕದಿಂದ ಮೂವತ್ತು ದಿನಗಳ ಅವಧಿಯೊಳಗೆ ಅಂಥ ಆದೇಶವನ್ನು ಪುನರಾವಲೋಕಿಸುವಂತೆ ಕೋರಿ ಅಪರ ಮುಖ್ಯ ಕಾರ್ಯದರ್ಶಿ / ಪ್ರಧಾನ ಕಾರ್ಯದರ್ಶಿ / ಕಾರ್ಯದರ್ಶಿ (ಕಂದಾಯ) ಇವರಿಗೆ ಮನವಿಯನ್ನು ಸಲ್ಲಿಸಬಹುದು."

3. ಹೊಸ ನಮೂನೆ III ರ ಸೇರ್ಪಡೆ - ಸದರಿ ನಿಯಮಗಳಲ್ಲಿ, ನಮೂನೆ II ರ ನಂತರ, ಈ ಮುಂದಿನದನ್ನು ಸೇರಿಸತಕ್ಕದ್ದು, ಎಂದರೆ:-

"ನಮೂನೆ III"

(ನಿಯಮ 6(1) ಅನ್ನು ನೋಡಿ)

1	ಅರ್ಜಿದಾರನ ಹೆಸರು	
2	ಮಂಜೂರಾತಿದಾರನ ಹೆಸರು (ಭೂ ಮಂಜೂರಾತಿ ಆದೇಶದಲ್ಲಿರುವಂತೆ)	
3	ಅರ್ಜಿದಾರನ ವಿಳಾಸ	
4	ಅರ್ಜಿದಾರನ ಆಧಾರ ಸಂಖ್ಯೆ	
5	ಅರ್ಜಿದಾರನ ಪ್ಯಾನ್ ಸಂಖ್ಯೆ (PAN)	
6	ಅರ್ಜಿದಾರನ ಆದಾಯದ ಮೂಲ	
7	ಭೂ ಮಂಜೂರಾತಿ ವಿವರಗಳು ಜಿಲ್ಲೆ/ ತಾಲ್ಲೂಕು/ ಗ್ರಾಮ ಸರ್ವೆನಂ/ ವಿಸ್ತೀರ್ಣ	
8	ಮೂಲ ಮಂಜೂರಾತಿ ದಾಖಲೆಗಳು-ಕಡತ/ ಉಲ್ಲೇಖ ಸಂಖ್ಯೆ	
9	ಮಂಜೂರಾತಿ ರಿಜಿಸ್ಟ್ರಾರ್- ಉಲ್ಲೇಖ ಸಂಖ್ಯೆ / ಕ್ರಮಸಂಖ್ಯೆ	
10	ಸಾಗುವಳಿ ಚೀಟಿ ಸಂಖ್ಯೆ ಮತ್ತು ದಿನಾಂಕ	
11	ಸಾಗುವಳಿ ಚೀಟಿಯಲ್ಲಿ ನಮೂದಿಸಿರುವ ಮಂಜೂರಾತಿ ಷರತ್ತುಗಳು	
12	ಯಾವ ಅಧಿನಿಯಮ/ ನಿಯಮಗಳ ಮೇರೆಗೆ ಮಂಜೂರಾತಿಯನ್ನು ಮಾಡಲಾಗಿದೆ	
13	ನಿಷೇಧ ಅವಧಿ ಮುಗಿದಿದೆಯೇ? ಹೌದು ಅಥವಾ ಇಲ್ಲ	
14	ಆಕಾರ್‌ಬಂದ್ ವಿವರಗಳು (ಆಕಾರ್‌ಬಂದ್ ಲಗತ್ತಿಸುವುದು)	
15	ಸಂಬಂಧಿಸಿದ ಭೂಮಿಯ ಪೋಡಿ/ ದುರಸ್ತಿ ಆಗಿದೆಯೇ? ಹೌದು ಎಂದಾದಲ್ಲಿ (ಸಂಬಂಧಿಸಿದ ಆದೇಶ ಮತ್ತು ಸ್ಕೆಚ್‌ನ್ನು ಲಗತ್ತಿಸುವುದು)	
16	ಪಿಟಿಸಿಎಲ್ ಅಧಿನಿಯಮದ 5ನೇ ಪ್ರಕರಣದ ಮೇರೆಗೆ ಮಂಜೂರಾದ ಭೂಮಿಯನ್ನು ಪುನಃ ಸ್ಥಾಪಿಸಲಾಗಿದೆಯೇ ಮತ್ತು ಪೂರ್ವ ಸ್ಥಿತಿಗೆ ತರಲಾಗಿದೆಯೇ? ಹಾಗಿದ್ದಲ್ಲಿ (ಆದೇಶದ ಪ್ರತಿಯನ್ನು ಲಗತ್ತಿಸುವುದು) 1. ಆದೇಶ ಸಂಖ್ಯೆ ಮತ್ತು ದಿನಾಂಕ 2. ಅಧಿನಿಯಮದ ಯಾವ ಪ್ರಕರಣವು ಉಲ್ಲಂಘನೆಯಾಗಿದೆ 3. ಮಾರಾಟ ನಿಷೇಧದ ಅವಧಿ ಪೂರ್ಣಗೊಳ್ಳುವುದು ಯಾವಾಗ	

17	ದಾಖಲೆಗಳು ಮಂಜೂರಾತಿದಾರನ ಹೆಸರಿನಲ್ಲಿವೆಯೋ ಅಥವಾ ಆತನ ಕಾನೂನುಸಮ್ಮತ ವಾರಸುದಾರರ ಹೆಸರಿನಲ್ಲಿವೆಯೋ? ಇತ್ತೀಚಿನ ಪಹಣಿ (ಆರ್‌ಟಿಸಿ)/ ವಿಲ್/ ಪಾಲು ವಿಭಾಗ ಪತ್ರ/ ಇತ್ಯರ್ಥದ ಕರಾರು ಪತ್ರವನ್ನು ಒದಗಿಸುವುದು	
18	ಮಂಜೂರಾತಿದಾರ/ ಆತನ ಕಾನೂನುಸಮ್ಮತ ವಾರಸುದಾರರು ಸ್ವಾಧೀನದಲ್ಲಿದ್ದಾರೆಯೇ? (ಸಾಗುವಳಿ ಚೀಟಿ/ ಮಂಜೂರಾತಿ ರಿಜಿಸ್ಟರ್ ನಲ್ಲಿರುವಂತೆ)	
19	ಅರ್ಜಿದಾರನ ಜಾತಿ (ಜಾತಿ ಪ್ರಮಾಣಪತ್ರ ಲಗತ್ತಿಸುವುದು)	
20	ಮಂಜೂರಾದ ದಿನಾಂಕದಿಂದ ತಹಲ್‌ವರೆಗೆ ಋಣಭಾರ ರಾಹಿತ್ಯ ಪ್ರಮಾಣಪತ್ರ	
21	ವರ್ಗಾವಣೆಗೆ ಕಾರಣಗಳು	
22	ಮಂಜೂರಾತಿ ರನ ಉತ್ತರಾಧಿಕಾರಿಯ ಹೆಸರು ಮತ್ತು ಸಂಬಂಧ (ವಂಶವೃಕ್ಷವನ್ನು ಲಗತ್ತಿಸುವುದು)	
23	ಖರೀದಿದಾರನ ಹೆಸರು ಮತ್ತು ವಿವರಗಳು (ಮಾರಾಟ ಕರಾರುಪತ್ರ ಲಗತ್ತಿಸುವುದು)	
24	ಮಂಜೂರಾತಿದಾರ/ ಉತ್ತರಾಧಿಕಾರಿಯ ಖರೀದಿ ಕರಾರುಪತ್ರದ ವಿವರಗಳು	
25	ಮಂಜೂರಾತಿದಾರ/ ಉತ್ತರಾಧಿಕಾರಿಯ ಕುಟುಂಬದ ಎಲ್ಲ ವಯಸ್ಕ ಸದಸ್ಯರಿಂದ ಸಹಿಮಾಡಲ್ಪಟ್ಟ ನೋಟರಿ ಪ್ರಮಾಣೀಕರಿಸಿದ ಸ್ಟಾಂಪ್ ಪೇಪರ್	

ಮುಚ್ಚಳಿಕೆ ಪತ್ರ

ಮೇಲ್ಕಂಡ ಮಾಹಿತಿಯು ನನಗೆ ತಿಳಿದಮಟ್ಟಿಗೆ ಸತ್ಯವಾಗಿರುತ್ತದೆಂದು ಈ ಮೂಲಕ ಪ್ರಮಾಣೀಕರಿಸುತ್ತೇನೆ. ಇಲ್ಲಿ ಲಗತ್ತಿಸಿರುವ ಅಫಿಡವಿಟ್ಟಿನ ಅನುಸಾರ ಮಾರಾಟಮಾಡುವುದಕ್ಕೆ ನನ್ನ ಕುಟುಂಬದ ಎಲ್ಲ ಸದಸ್ಯರು ಒಪ್ಪಿಗೆ ನೀಡಿರುತ್ತಾರೆ. ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978ರ ಅನುಸಾರ ಭೂಮಿಯ ಪ್ರಸ್ತುತ ಮಾರುಕಟ್ಟೆ ಮೌಲ್ಯ ಹಾಗೂ ಮಾರಾಟದ ಬಗೆಗಿನ ಕಾರ್ಯವಿಧಾನವನ್ನು ನನಗೆ ತಿಳಿದಿರುವ..... ಭಾಷೆಯಲ್ಲಿ ಅರ್ಥವಾಗುವಂತೆ ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದಿಂದ ನಾನು ವಿವರವಾಗಿ ತಿಳಿದುಕೊಂಡಿರುತ್ತೇನೆ.

ಅರ್ಜಿದಾರನ ಸಹಿ
ಮೊಬೈಲ್ ಸಂಖ್ಯೆ

ಸಾಕ್ಷಿ I
ಹೆಸರು:
ವಿಳಾಸ:
ಮೊಬೈಲ್ ಸಂಖ್ಯೆ:

ಸಾಕ್ಷಿ II
ಹೆಸರು:
ವಿಳಾಸ:
ಮೊಬೈಲ್ ಸಂಖ್ಯೆ:

ಅರ್ಜಿದಾರನು ಅರ್ಜಿಯನ್ನು ಖುದ್ದಾಗಿ ನನಗೆ ಸಲ್ಲಿಸಿರುತ್ತಾರೆ. ಅರ್ಜಿದಾರನಿಗೆ ಕರ್ನಾಟಕ ಅನುಸೂಚಿತ ಜಾತಿಗಳ ಮತ್ತು ಅನುಸೂಚಿತ ಬುಡಕಟ್ಟುಗಳ (ಕೆಲವು ಭೂಮಿಗಳ ವರ್ಗಾವಣೆಯ ನಿಷೇಧ) ಅಧಿನಿಯಮ, 1978ರ ಬಗ್ಗೆ ಹಾಗೂ ಮಾರಾಟದ ಕಾರ್ಯವಿಧಾನ ಹಾಗೂ ಪ್ರಸ್ತುತ ಭೂಮಿಯ ಮಾರುಕಟ್ಟೆ ಮೌಲ್ಯವನ್ನು ಆತನಿಗೆ ತಿಳಿದಿರುವ..... ಭಾಷೆಯಲ್ಲಿ ವಿವರಿಸಿರುತ್ತೇನೆ.

ತಹಶೀಲ್ದಾರ್
.....ತಾಲ್ಲೂಕು

ದಿನಾಂಕ:
ಸ್ಥಳ:

ಕರ್ನಾಟಕ ರಾಜ್ಯಪಾಲರ ಆದೇಶದನುಸಾರ
ಮತ್ತು ಅವರ ಹೆಸರಿನಲ್ಲಿ

(ಸಿ. ಬಲರಾಮ್)

ಸರ್ಕಾರದ ಅಧೀನ ಕಾರ್ಯದರ್ಶಿ
ಕಂದಾಯ ಇಲಾಖೆ (ಭೂ ಮಂಜೂರಾತಿಗಳು-1)